



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಮಂಗಳವಾರ, ೧೬, ಜುಲೈ, ೨೦೨೪(ಆಷಾಢ, ೨೫ ಶಕವರ್ಷ, ೧೯೪೬) BENGALURU, TUESDAY, 16, JULY, 2024(ASHADHA, 25, SHAKAVARSHA, 1946)	ಸಂ. ೩೩೮ No. 338
---------------------	--	--------------------

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2024-25ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ
ವರ್ಗಾವಣೆ ಮಾರ್ಗಸೂಚಿಗಳು.

ಓದಲಾಗಿದೆ:

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 33 ಸೇನೌವ 2024, ದಿನಾಂಕ: 25.06.2024.

ಪ್ರಸ್ತಾವನೆ:

ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ(1)ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ:09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 33 ಸೇನೌವ 2024 , ಬೆಂಗಳೂರು.

ದಿನಾಂಕ: 10.07.2024

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ:25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ

ಮತ್ತು ಅವರ ಹೆಸರಿನಲ್ಲಿ,

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ,

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

(ಸೇವಾ ನಿಯಮಗಳು-1).